



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಶುಕ್ರವಾರ, ೦೯, ಮೇ, ೨೦೨೫(ವೈಶಾಖ, ೧೯, ಶಕವರ್ಷ, ೧೯೪೭) BENGALURU, FRIDAY, 09, MAY, 2025(VAISHAKHA, 19, SHAKAVARSHA, 1947)	ಸಂ. ೨೬೫ No. 265
-----------------------	---	--------------------

ಕರ್ನಾಟಕ ಸರ್ಕಾರ

ಅಧಿಸೂಚನೆ

ಸಂಖ್ಯೆ:ನಅಇ 334 ಎಂಎಲ್‌ಆರ್ 2024, ಬೆಂಗಳೂರು, ದಿನಾಂಕ 09/05/2025.

ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ-11 ರನ್ವಯ (Karnataka Act 22 of 1964) ಹಾಗೂ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಂವ್ಯಾಇ 13 ಶಾಸನ 2012, ಬೆಂಗಳೂರು, ದಿನಾಂಕ 30/08/2012 ರನ್ವಯ (Karnataka Act No. 32 of 2012) ಹಾಗೂ ಸರ್ಕಾರದ ಮಾರ್ಗಸೂಚಿ ಸಂಖ್ಯೆ:ನಅಇ 240 ಎಂಎಲ್‌ಆರ್ 2013, ದಿನಾಂಕ 18/12/2013 ಹಾಗೂ ತಿದ್ದುಪಡಿ ಆದೇಶ ಸಂಖ್ಯೆ:ನಅಇ 21 ಎಂಎಲ್‌ಆರ್ 2016, ದಿನಾಂಕ 09/02/2016ರಲ್ಲಿ ಸ್ಪಷ್ಟಪಡಿಸಿರುವಂತೆ, ಸರ್ಕಾರವು ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2011ರ ಜನಗಣತಿಯನ್ನಾಧರಿಸಿ, ಕೋಲಾರ ಜಿಲ್ಲೆಯ ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿಗೆ ವಾರ್ಡುವಾರು ಮೀಸಲಾತಿ ನಿಗದಿಪಡಿಸಿ ಪ್ರಾಥಮಿಕ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಪತ್ರ ಭಾಗ-III, ದಿನಾಂಕ 18/02/2025ರಂದು ಪ್ರಕಟಿಸಿ ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 07 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಸಲ್ಲಿಸಲು ಆಹ್ವಾನಿಸಲಾಗಿತ್ತು.

ಸದರಿ ರಾಜ್ಯ ಪತ್ರವನ್ನು ಪ್ರಕಟಿಸಿದ ದಿನಾಂಕದಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಸ್ವೀಕೃತವಾದ ಸಲಹೆ/ಆಕ್ಷೇಪಣೆಗಳನ್ನು ಪರಿಗಣಿಸಲಾಗಿದೆ.

ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ-11ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಕೋಲಾರ ಜಿಲ್ಲೆಯ ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ ವಾರ್ಡುಗಳ ಸಂಖ್ಯೆ: 17 (ಹದಿನೇಳು)
2. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.

(೧)

3. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ/ ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಅನುಬಂಧದ ಕಲಂ 3 ರಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ

(ಟಿ.ಮಂಜುನಾಥ)
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ಅಧಿಸೂಚನೆ ಸಂಖ್ಯೆ: ನಅಇ 334 ಎಂಎಲ್‌ಆರ್ 2024, ದಿನಾಂಕ 09/05/2025 ರ ಅನುಬಂಧ

ವೇಮಗಲ್ - ಕುರುಗಲ್ ಪಟ್ಟಣ ಪಂಚಾಯಿತಿ

ಕ್ರಮ ಸಂಖ್ಯೆ	ವಾರ್ಡ್ ಸಂಖ್ಯೆ ಮತ್ತು ಹೆಸರು	ನಿಗದಿಪಡಿಸಲಾದ ಮೀಸಲಾತಿ
1	2	3
1	1 - ಚನ್ನಪ್ಪನಹಳ್ಳಿ, ಕುರುಬರಹಳ್ಳಿ	ಹಿಂದುಳಿದ ವರ್ಗ-ಎ (ಮಹಿಳೆ)
2	2 - ಬೆಟ್ಟಹೊಸಪುರ, ಮಂಜಲಿ	ಪರಿಶಿಷ್ಟ ಜಾತಿ
3	3 - ಚಿಕ್ಕವಲ್ಲಬ್ಬಿ	ಸಾಮಾನ್ಯ
4	4 - ಮಲಿಯಪ್ಪನಹಳ್ಳಿ	ಪರಿಶಿಷ್ಟ ಜಾತಿ (ಮಹಿಳೆ)
5	5 - ಕೆ. ಮಲ್ಲಂಡಹಳ್ಳಿ, ಚಂದ್ರಶೇಖರಪುರ, ಮಂಚಮಡಹಳ್ಳಿ	ಸಾಮಾನ್ಯ
6	6 - ಸುಳದೇನಹಳ್ಳಿ ವಿಶ್ವನಗರ	ಹಿಂದುಳಿದ ವರ್ಗ-ಎ
7	7 - ಮಡಿವಾಳ	ಸಾಮಾನ್ಯ (ಮಹಿಳೆ)
8	8 - ಕುರುಗಲ್-1	ಹಿಂದುಳಿದ ವರ್ಗ-ಬಿ
9	9 - ಕುರುಗಲ್-2	ಸಾಮಾನ್ಯ
10	10 - ಹಾರ್ಜೆನಹಳ್ಳಿ	ಸಾಮಾನ್ಯ
11	11 - ಪೆರ್ಜೆನಹಳ್ಳಿ, ಪುರಹಳ್ಳಿ	ಪರಿಶಿಷ್ಟ ಜಾತಿ
12	12 - ಶಿಂಗಿಹಳ್ಳಿ ಮತ್ತು ಐ.ಬಿ.ಪ್ರದೇಶ	ಪರಿಶಿಷ್ಟ ಪಂಗಡ
13	13 - ಎ.ಬ್ಲಾಕ್-1	ಸಾಮಾನ್ಯ (ಮಹಿಳೆ)
14	14 - ಎ.ಬ್ಲಾಕ್-2	ಸಾಮಾನ್ಯ
15	15 - ಬಿ-1 ಬ್ಲಾಕ್-1	ಸಾಮಾನ್ಯ (ಮಹಿಳೆ)
16	16 - ಬಿ-1 ಬ್ಲಾಕ್-2	ಸಾಮಾನ್ಯ (ಮಹಿಳೆ)
17	17 - ಸಿ.ಬ್ಲಾಕ್	ಪರಿಶಿಷ್ಟ ಜಾತಿ (ಮಹಿಳೆ)

(ಟಿ.ಮಂಜುನಾಥ)
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ